ಕರ್ನಾಟಕ ವಿಧಾನಸಭೆ

(15ನೇ ವಿಧಾನಸಭೆ)

ಒಂಭತ್ತನೇ ಅಧಿವೇಶನ

(ಮುಂದುವರೆದ ಉಪವೇಶನ)

ಕಾರ್ಯಕಲಾಪಗಳ ಪಟ್ಟಿ

ಶುಕ್ರವಾರ, ದಿನಾಂಕ 19ನೇ ಮಾರ್ಚ್, 2021

(ಸಮಯ: ಬೆಳಿಗ್ಗೆ 10.30 ಗಂಟೆಗೆ)

----

1. ಪ್ರಶ್ನೋತ್ತರ

ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಪಟ್ಟಿ

ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು : ಹದಿನಾಲ್ಕನೇ ಪಟ್ಟಿ

2. ವಿತ್ತೀಯ ಕಾರ್ಯಕಲಾಪಗಳು

2021-22ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ಮುಂದುವರೆದ ಸಾಮಾನ್ಯ ಚರ್ಚೆ. (ಐದನೇ ದಿನ)

3. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ

1) **ಶ್ರೀಯುತರುಗಳಾದ ಸಿದ್ದರಾಮಯ್ಯ, ಕೆ.ಆರ್. ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಡಾ. ಅಜಯ್ ಧರ್ಮಸಿಂಗ್, ಹೆಚ್.ಪಿ. ಮಂಜುನಾಥ್ ಹಾಗೂ ಇತರರು** – ರಾಜ್ಯದಲ್ಲಿ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ.

... 2/ ..

2) **ಶ್ರೀಯುತರುಗಳಾದ ಸಿದ್ದರಾಮಯ್ಯ, ರಾಜಶೇಖರ ಬಸವರಾಜ ಪಾಟೀಲ್, ಎನ್.ಹೆಚ್. ಶಿವಶಂಕರ ರೆಡ್ಡಿ, ಪಿ.ಟಿ. ಪರಮೇಶ್ವರ್ ನಾಯ್ಕ್ ಹಾಗೂ ಇತರರು** – ರಾಜ್ಯದಲ್ಲಿ ಪದೇ–ಪದೇ ಗಣಿ ಸಂಬಂಧಿಸಿದ ಸ್ಫೋಟಗಳು ಸಂಭವಿಸುತ್ತಿರುವುದರಿಂದ ಅಮಾಯಕರು ಮರಣ ಹೊಂದುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಲು ನೀಡಿರುವ ಸೂಚನೆಯ ಮೇಲೆ ಚರ್ಚೆ ಹಾಗೂ ಸರ್ಕಾರದ ಉತ್ತರ.

ಎಂ.ಕೆ.ವಿಶಾಲಾಕ್ಷಿ
ಕಾರ್ಯದರ್ಶಿ(ಪ್ರ)

ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ಅಂತರ್ಜಾಲದ ಈ ವಿಳಾಸದಲ್ಲಿ ಪಡೆದುಕೊಳ್ಳಬಹುದು
http://kla.kar.nic.in/assembly/lob/lob.htm